



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೦೨, ಆಗಸ್ಟ್, ೨೦೨೧ (ಶ್ರಾವಣ, ೧೧, ಶಕವರ್ಷ, ೧೯೪೩) BENGALURU, MONDAY, 02, AUGUST, 2021 (SHRAVANA, 11, SHAKAVARSHA, 1943)	ಸಂ. ೭೨೧ No. 721
-----------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ:ನಅಇ 65 ಎಂಎಲ್‌ಆರ್ 2021(e).

ಕರ್ನಾಟಕ ಸರ್ಕಾರ ಸಚಿವಾಲಯ,

ವಿಕಾಸ ಸೌಧ,

ಬೆಂಗಳೂರು, ದಿನಾಂಕ:02/08/2021.

ಅಧಿಸೂಚನೆ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪುರಸಭೆಯಲ್ಲಿ, ಈ ಹಿಂದೆ ಮಲ್ಲಾಪುರ ಪಿ.ಜಿ ಪಟ್ಟಣ ಪಂಚಾಯಿತಿಯಾಗಿದ್ದ ಅವಧಿಯ ಚುನಾಯಿತ ಆಡಳಿತ ಮಂಡಳಿಯು ಕಾರ್ಯನಿರ್ವಹಿಸುತ್ತಿದ್ದು, ದಿನಾಂಕ:31/07/2021 ರಂದು ಈ ಆಡಳಿತ ಮಂಡಳಿಯ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಕರ್ನಾಟಕ ಪುರಸಭೆಗಳ ಅಧಿನಿಯಮ 1964 ರ ನಿಯಮ-315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ, ಮುಂದಿನ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಕಾರ್ಯನಿರ್ವಹಣೆಗಾಗಿ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕಿರುತ್ತದೆ.

ಆದ್ದರಿಂದ, ಕರ್ನಾಟಕ ಪುರಸಭೆಗಳ ಅಧಿನಿಯಮ 1964 ರ ಕಲಂ-315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ, ಉಪ ವಿಭಾಗಾಧಿಕಾರಿ, ಬೈಲಹೊಂಗಲ ಉಪ ವಿಭಾಗ ರವರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪುರಸಭೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ

ಮತ್ತು ಅವರ ಹೆಸರಿನಲ್ಲಿ,

(ಕೆ. ಎಲ್. ಪ್ರಸಾದ್)

ಸರ್ಕಾರದ ಅಧೀನ ಕಾರ್ಯದರ್ಶಿ,

ನಗರಾಭಿವೃದ್ಧಿ ಇಲಾಖೆ (ಎಂ.ಎ-1&3)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು